



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

| | | |
|---------------------|--|--------------------|
| ಭಾಗ - ೧ Part - I | ಬೆಂಗಳೂರು, ಬುಧವಾರ, ೧೨, ಜೂನ್, ೨೦೨೪(ಜ್ಯೇಷ್ಠ, ೨೨, ಶಕವರ್ಷ, ೧೯೪೬) BENGALURU, WEDNESDAY, 12, JUNE, 2024(JYEISHTA, 22, SHAKAVARSHA, 1946) | ನಂ. ೨೭೨ No. 272 |
|---------------------|--|--------------------|

ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ: ವಿಶೇಷ ಚೇತನ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ.

ಓದಲಾಗಿದೆ:

- 1) ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 22 ಸೇನೌವ 2013 ದಿನಾಂಕ: 07.06.2013
- 2) ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 18 ಸೇನೌವ 2014 ದಿನಾಂಕ: 06.02.2014

ಪ್ರಸ್ತಾವನೆ:

ಮೇಲೆ ಓದಲಾದ ಉಲ್ಲೇಖ (1)ರ ಸರ್ಕಾರಿ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಕುರಿತಂತೆ ವಿಸ್ತೃತ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 9.ಅ.viiiರಲ್ಲಿ ಮತ್ತು ಉಲ್ಲೇಖ(2)ರ ಸರ್ಕಾರಿ ಆದೇಶದಲ್ಲಿ ವಿಶೇಷ ಚೇತನ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಕೈಗೊಳ್ಳುವ ಬಗ್ಗೆ ತಿಳಿಸಲಾಗಿದೆ.

ಅಂಗವಿಕಲ ವ್ಯಕ್ತಿಗಳ ಹಕ್ಕು (ಅಧಿನಿಯಮ) 2016ರ ಸೆಕ್ಷನ್ 20(5)ರನ್ವಯ ವಿಶೇಷ ಚೇತನ ನೌಕರರಿಗೆ ಮತ್ತು ವಿಶೇಷ ಚೇತನ ಅವಲಂಬಿತರ ಪಾಲನೆ ಪೋಷಣೆಯ ಜವಾಬ್ದಾರಿ ಹೊಂದಿರುವ ನೌಕರರಿಗೆ ಸಾಮಾನ್ಯ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡುವುದು, ವರ್ಗಾವಣೆ ಮತ್ತು ಪದೋನ್ನತಿಯ ನಂತರದಲ್ಲಿ ಸ್ಥಳ ನಿಯುಕ್ತಿಯಲ್ಲಿ ಪ್ರಾಶಸ್ತ್ಯ ನೀಡುವುದು, ನೇಮಕಾತಿ ನಂತರದಲ್ಲಿ ನೀಡುವ ಆರಂಭಿಕ ಸ್ಥಳ ನಿಯುಕ್ತಿಯನ್ನು ಅವರ ವಾಸಸ್ಥಳದ ಹತ್ತಿರದ ಸ್ಥಳಕ್ಕೆ ನೀಡುವುದನ್ನು ಒಳಗೊಂಡಂತೆ, ಅವರು ಘನತೆಯಿಂದ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ವರ್ಗಾವಣೆ ಮತ್ತು ಸ್ಥಳನಿಯುಕ್ತಿ ನಿಯಮಗಳನ್ನು ರೂಪಿಸುವುದು ಅಗತ್ಯವಾಗಿರುತ್ತದೆ. ಆದ್ದರಿಂದ ವಿಶೇಷ ಚೇತನ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ಸರ್ಕಾರವು 2016ರ ಕಾಯ್ದೆಯ ಅಂಶಗಳನ್ವಯ ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 26 ಸೇನೌವ 2022 ದಿನಾಂಕ: 12.06.2024

ಪ್ರಸ್ತಾವನೆಯಲ್ಲಿ ವಿವರಿಸಿರುವ ಹಿನ್ನೆಲೆಯಲ್ಲಿ, ಮೇಲೆ ಓದಲಾದ ಉಲ್ಲೇಖ 1ರ ಸರ್ಕಾರಿ ಆದೇಶದ ಕಂಡಿಕೆ 9.ಅ.vii ಕ್ಕೆ ಈ ಕೆಳಕಂಡ ಅಂಶಗಳನ್ನು ಸೇರ್ಪಡೆಗೊಳಿಸಿ ಆದೇಶಿಸಲಾಗಿದೆ.

- (ಎ) ವಿಶೇಷ ಚೇತನ ನೌಕರರಿಗೆ ನಿಯತಕಾಲಿಕ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡುವುದು;
- (ಬಿ) ವಿಶೇಷ ಚೇತನರು ನೇಮಕಾತಿಗೆ ಆಯ್ಕೆಯಾದ ನಂತರದಲ್ಲಿ ನೀಡುವ ಪ್ರಾರಂಭಿಕ ಸ್ಥಳ ನಿಯುಕ್ತಿಯನ್ನು (Initial posting) ಹಾಗೂ ಪದೋನ್ನತಿಯ ನಂತರದಲ್ಲಿ ಅವರ ವರ್ಗಾವಣೆ ಅವಶ್ಯಕವೆನಿಸಿದಲ್ಲಿ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳನಿಯುಕ್ತಿಗೊಳಿಸುವುದು.

- (ಸಿ) ಸರ್ಕಾರಿ ನೌಕರನ ಅವಲಂಬಿತ ಮಕ್ಕಳು, ಪತಿ/ಪತ್ನಿ, ತಂದೆ, ತಾಯಿ ಇವರುಗಳು ತೀವ್ರತರವಾದ ಅಂಗವೈಕಲ್ಯವನ್ನು ಹೊಂದಿದ್ದಲ್ಲಿ ಹಾಗೂ ಸರ್ಕಾರಿ ನೌಕರನು ಅವರ ನಿರ್ವಹಣೆ ಹಾಗೂ ಪುನರ್ ವಸತಿಯ ಜವಾಬ್ದಾರಿ ಹೊತ್ತು ಅಂಗವಿಕಲರ ಹಕ್ಕುಗಳನ್ನು ಸಂರಕ್ಷಣೆ ಮಾಡುವಲ್ಲಿ ಹೆಚ್ಚಿನ ಪಾತ್ರವಹಿಸುತ್ತಿದ್ದಲ್ಲಿ ಅಂತಹ ನೌಕರರುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವ ಷರತ್ತಿಗೊಳಪಟ್ಟು, ಅಂತಹ ದಾಖಲೆಗಳನ್ನು ಪರಿಶೀಲಿಸಿ, ನಿಯತಕಾಲಿಕ ವರ್ಗಾವಣೆಗಳಿಂದ ವಿನಾಯಿತಿ ನೀಡಬಹುದು ಮತ್ತು ಅಂತಹ ನೌಕರರುಗಳಿಗೆ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳ ನಿಯುಕ್ತಿಗೊಳಿಸುವುದು.
- (ಡಿ) ಸೇವಾನಿರತ ಸರ್ಕಾರಿ ನೌಕರರು ತಮ್ಮ ಸೇವೆಯ ಅವಧಿಯಲ್ಲಿ ಅಂಗವಿಕಲರಾದಲ್ಲಿ, ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರವನ್ನು ಹಾಜರುಪಡಿಸುವ ಷರತ್ತಿಗೊಳಪಟ್ಟು ಅವರನ್ನು ಹತ್ತಿರದ ಸ್ಥಳಕ್ಕೆ ವರ್ಗಾಯಿಸುವುದು.
- (ಇ) ಸಾರ್ವತ್ರಿಕ ವರ್ಗಾವಣೆಯ ಅವಧಿಯಲ್ಲಿ ಅಂಗವಿಕಲ ನೌಕರರಿಗೆ ತೊಂದರೆಯಾಗದಂತೆ ಎಲ್ಲಾ ಸರ್ಕಾರಿ ಪ್ರಾಧಿಕಾರಗಳು ಎಚ್ಚರಿಕೆ ವಹಿಸುವುದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ
(ವೀರಭದ್ರ)
ಸರ್ಕಾರದ ಅಧೀನ ಕಾರ್ಯದರ್ಶಿ,
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
(ಸೇವಾ ನಿಯಮಗಳು-1)